

ಐಸಿಎಲ್ ಫಿನ್ಯಾನ್ಸ್ ಲಿಮಿಟೆಡ್

ಫೇರ್ ಪ್ರಾಕ್ಟೀಸ್ ಕೋಡ್

ಸೂಚ್ಯಂಕ

| ಕ್ರ.ಸಂ. | ವಿವರಗಳು  | ಪುಟ ಸಂ. |
|---------|--|---------|
| 1.      | ಪರಿಚಯ  | 1       |
| 2.      | ಪ್ರಮುಖ ಬದ್ಧತೆಗಳು   | 1       |
| 3.      | ಮಾಹಿತಿ   | 1       |
| 4.      | ಸಾಲಕ್ಕಾಗಿ ಅರ್ಜಿಗಳು ಮತ್ತು ಅವುಗಳ ಪ್ರಕ್ರಿಯೆ   | 2       |
| 5.      | ಸಾಲದ ಮೌಲ್ಯಮಾಪನ ಮತ್ತು ನಿಯಮಗಳು/ಷರತ್ತುಗಳು   | 2       |
| 6.      | ಸಾಲದ ಖಾತೆಗಳಲ್ಲಿ ದಂಡದ ಶುಲ್ಕಗಳು  | 2       |
| 7.      | ನಿಯಮಗಳು ಮತ್ತು ಷರತ್ತುಗಳಲ್ಲಿನ ಬದಲಾವಣೆಗಳನ್ನು ಒಳಗೊಂಡಂತೆ ಸಾಲಗಳ ವಿತರಣೆ   | 3       |
| 8.      | ಸಾಮಾನ್ಯ  | 3       |
| 9.      | ಕುಂದುಕೊರತೆ ಪರಿಹಾರ  | 4       |
| 10.     | ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ ಒಂಬುಡ್ಸ್‌ಮನ್ ಯೋಜನೆ, 2018<br>-<br>ನೋಡಲ್ ಅಧಿಕಾರಿ/ಪ್ರಧಾನ ನೋಡಲ್ ಅಧಿಕಾರಿಯ ನೇಮಕ | 5       |
| 11.     | ವೆಬ್‌ಸೈಟ್‌ನಲ್ಲಿ ಹೋಸ್ಟಿಂಗ್  | 5       |
| 12.     | ವಿಧಿಸಲಾದ ಅಧಿಕ ಬಡ್ಡಿಯ ನಿಯಂತ್ರಣ  | 5       |
| 13.     | ಪುನಃ ಸ್ವಾಧೀನಪಡಿಸಿಕೊಳ್ಳುವಿಕೆ  | 6       |
| 14.     | ಚೆನ್ನದ ಆಭರಣಗಳ ಮೇಲಾಧಾರದ ವಿರುದ್ಧ ಸಾಲ ನೀಡುವುದು  | 6       |
| 15.     | ಫೇರ್ ಪ್ರಾಕ್ಟೀಸ್ ಕೋಡ್ ವಿಮರ್ಶೆ   | 7       |

## 1. ಪರಿಚಯ

ICL ಫಿನ್‌ಕಾರ್ಪ್ ಲಿಮಿಟೆಡ್ ("ಕಂಪನಿ"), ಭಾರತೀಯ ರಿಸರ್ವ್ ಬ್ಯಾಂಕ್ ("RBI") ನಲ್ಲಿ ನೋಂದಾಯಿಸಲಾದ NBFC ಆಗಿದೆ. ಕಂಪನಿಯು ಭಾರತದಾದ್ಯಂತ ಅಸ್ತಿತ್ವವನ್ನು ಹೊಂದಿದೆ. ಕಂಪನಿಯು ಪ್ರಸ್ತುತ ತನ್ನ ಗ್ರಾಹಕರಿಗೆ ಗೋಲ್ಡ್ ಲೋನ್, ಬಿಸಿನೆಸ್ ಲೋನ್ ಮತ್ತು ಪರ್ಸನಲ್ ಲೋನ್‌ಗಳನ್ನು ಒಳಗೊಂಡಂತೆ ವಿವಿಧ ರೀತಿಯ ಸಾಲಗಳನ್ನು ಒದಗಿಸುತ್ತದೆ.

ಐಸಿಎಲ್ ಫಿನ್‌ಕಾರ್ಪ್ ಲಿಮಿಟೆಡ್ ("ಕಂಪನಿ") ಆರ್‌ಬಿಐ ನಿರ್ದೇಶನಗಳ ಪ್ರಕಾರ ಫೇರ್ ಪ್ರಾಕ್ಟೀಸ್ ಕೋಡ್ (ಎಫ್‌ಪಿಸಿ) ಅನ್ನು ಜಾರಿಗೆ ತಂದಿದೆ ಮತ್ತು ಅದನ್ನು ನಿರ್ದೇಶಕರ ಮಂಡಳಿಯು ಸರಿಯಾಗಿ ಅನುಮೋದಿಸಿದೆ. ಫೇರ್ ಪ್ರಾಕ್ಟೀಸ್ ಕೋಡ್ ತನ್ನ ಗ್ರಾಹಕರೊಂದಿಗೆ ವ್ಯವಹರಿಸುವಾಗ ನ್ಯಾಯಯುತ ಅಭ್ಯಾಸಗಳು / ಮಾನದಂಡಗಳ ತತ್ವಗಳನ್ನು ಹೊಂದಿಸುತ್ತದೆ.

ಕಂಪನಿಯು ಈ ಫೇರ್ ಪ್ರಾಕ್ಟೀಸಸ್ ಕೋಡ್ ("ಕೋಡ್") ಅನ್ನು ಅಳವಡಿಸಿಕೊಂಡಿದೆ ಮತ್ತು ಅದನ್ನು ಕಾರ್ಯಗತಗೊಳಿಸಿದೆ. ಕೋಡ್ ಕಂಪನಿಯು ಒದಗಿಸುವ ಎಲ್ಲಾ ವರ್ಗದ ಉತ್ಪನ್ನಗಳು ಮತ್ತು ಸೇವೆಗಳಿಗೆ ಅನ್ವಯಿಸುತ್ತದೆ (ಪ್ರಸ್ತುತ ನೀಡಲಾಗುತ್ತದೆ ಮತ್ತು ಭವಿಷ್ಯದಲ್ಲಿ ಪರಿಚಯಿಸಬಹುದು).

## 2. ಪ್ರಮುಖ ಬದ್ಧತೆಗಳು

ಗ್ರಾಹಕರಿಗೆ ಕಂಪನಿಯ ಪ್ರಮುಖ ಬದ್ಧತೆಗಳು:

- i. ಗ್ರಾಹಕರೊಂದಿಗೆ ಅವರ ಎಲ್ಲಾ ವ್ಯವಹಾರಗಳಲ್ಲಿ ನ್ಯಾಯಯುತವಾಗಿ ಮತ್ತು ಸಮಂಜಸವಾಗಿ ವರ್ತಿಸಿ:
  - a. ಕಂಪನಿಯು ಒದಗಿಸುವ ಉತ್ಪನ್ನಗಳು ಮತ್ತು ಸೇವೆಗಳಿಗಾಗಿ ಕೋಡ್‌ನಲ್ಲಿ ನಿರ್ದಿಷ್ಟಪಡಿಸಿದ ಬದ್ಧತೆಗಳು ಮತ್ತು ಮಾನದಂಡಗಳನ್ನು ಪೂರೈಸುವುದು ಮತ್ತು ಅದರ ಸಿಬ್ಬಂದಿ ಅನುಸರಿಸುವ ಕಾರ್ಯವಿಧಾನಗಳು ಮತ್ತು ಅಭ್ಯಾಸಗಳಲ್ಲಿ;
  - b. ಕಂಪನಿಯ ಉತ್ಪನ್ನಗಳು ಮತ್ತು ಸೇವೆಗಳು ಸಂಬಂಧಿತ ಕಾನೂನುಗಳು ಮತ್ತು ನಿಬಂಧನೆಗಳನ್ನು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳುವುದು;
  - c. ಗ್ರಾಹಕರೊಂದಿಗೆ ಕಂಪನಿಯ ವ್ಯವಹಾರಗಳು ಸಮಗ್ರತೆ ಮತ್ತು ಪಾರದರ್ಶಕತೆಯ ನೈತಿಕ ತತ್ವಗಳ ಮೇಲೆ ನಿಂತಿರುತ್ತವೆ
- ii. ಕಂಪನಿಯ ಉತ್ಪನ್ನವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಗ್ರಾಹಕರಿಗೆ ಸಹಾಯ ಮಾಡಿ:
  - a. ಅವರ ಆರ್ಥಿಕ ಪರಿಣಾಮಗಳನ್ನು ವಿವರಿಸುವುದು
- iii. ತಪ್ಪಾದ ವಿಷಯಗಳೊಂದಿಗೆ ತ್ವರಿತವಾಗಿ ಮತ್ತು ಸಹಾನುಭೂತಿಯಿಂದ ವ್ಯವಹರಿಸಿ:
  - a. ತಪ್ಪುಗಳನ್ನು ಸರಿಪಡಿಸುವುದು;
  - b. ಗ್ರಾಹಕರ ದೂರುಗಳನ್ನು ನಿರ್ವಹಿಸುವುದು;
  - c. ಗ್ರಾಹಕರು ಇನ್ನೂ ತೃಪ್ತರಾಗದಿದ್ದರೆ ಅವರ ದೂರನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂದು ಹೇಳುವುದು
  - d. ಕೋಡ್ ಅನ್ನು ಪ್ರಚಾರ ಮಾಡಿ, ಕಂಪನಿಯ ವೆಬ್‌ಸೈಟ್‌ನಲ್ಲಿ ಇರಿಸಿ ಮತ್ತು ವಿನಂತಿಯ ಮೇರೆಗೆ ಗ್ರಾಹಕರಿಗೆ ಪ್ರತಿಗಳು ಲಭ್ಯವಿರಿ.

### 3. ಮಾಹಿತಿ

- a) ಗ್ರಾಹಕರು ತಮ್ಮ ಅಗತ್ಯಗಳನ್ನು ಪೂರೈಸುವ ಉತ್ಪನ್ನಗಳು ಮತ್ತು ಸೇವೆಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ ಮತ್ತು ಅವರು ಆಸಕ್ತಿ ಹೊಂದಿರುವ ಸೇವೆಗಳು ಮತ್ತು ಉತ್ಪನ್ನಗಳ ಪ್ರಮುಖ ವೈಶಿಷ್ಟ್ಯಗಳನ್ನು ವಿವರಿಸುವ ಸ್ಪಷ್ಟ ಮಾಹಿತಿಯನ್ನು ನೀಡುತ್ತದೆ.
- b) ಗ್ರಾಹಕರ ನಿಜವಾದ ಗುರುತು ಮತ್ತು ವಿಳಾಸವನ್ನು ಸ್ಥಾಪಿಸಲು ಕಂಪನಿಗೆ ಅಗತ್ಯವಿರುವ ದಾಖಲೆಗಳು ಮತ್ತು ಮಾಹಿತಿಯ ಬಗ್ಗೆ ಗ್ರಾಹಕರಿಗೆ ತಿಳಿಸಿ ಮತ್ತು ಕಾನೂನು ಮತ್ತು ನಿಯಂತ್ರಕ ಅವಶ್ಯಕತೆಗಳನ್ನು ಅನುಸರಿಸಲು ಇತರ ದಾಖಲೆಗಳು.

### 4. ಸಾಲಗಳಿಗೆ ಅರ್ಜಿಗಳು ಮತ್ತು ಅವುಗಳ ಪ್ರಕ್ರಿಯೆ

- a) ಸಾಲಗಾರನಿಗೆ ಎಲ್ಲಾ ಸಂವಹನಗಳು ಸ್ಥಳೀಯ ಭಾಷೆಯಲ್ಲಿ ಅಥವಾ ಸಾಲಗಾರನಿಗೆ ಅರ್ಥವಾಗುವ ಭಾಷೆಯಲ್ಲಿರಬೇಕು.
- b) ಕಂಪನಿಯ ಸಾಲದ ಅರ್ಜಿ ನಮೂನೆಗಳು ಸಾಲಗಾರನ ಆಸಕ್ತಿಯ ಮೇಲೆ ಪರಿಣಾಮ ಬೀರುವ ಅಗತ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ, ಇದರಿಂದಾಗಿ ಇತರ NBFC ಗಳು ನೀಡುವ ನಿಯಮಗಳು ಮತ್ತು ಷರತ್ತುಗಳೊಂದಿಗೆ ಅರ್ಥಪೂರ್ಣ ಹೋಲಿಕೆಯನ್ನು ಮಾಡಬಹುದು ಮತ್ತು ಸಾಲಗಾರರಿಂದ ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಸಾಲದ ಅರ್ಜಿ ನಮೂನೆಯು ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳನ್ನು ಸೂಚಿಸುತ್ತದೆ.
- c) ಕಂಪನಿಯು ಸಾಲದ ಅರ್ಜಿಗಳ ಸ್ವೀಕೃತಿಗೆ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಹೊಂದಿರುತ್ತದೆ. ಸಾಲದ ಅರ್ಜಿಗಳನ್ನು ವಿಲೇವಾರಿ ಮಾಡುವ ಸಮಯದ ಚೌಕಟ್ಟನ್ನು ಸ್ವೀಕೃತಿಯಲ್ಲಿ ಸೂಚಿಸಲಾಗುತ್ತದೆ.

### 5. ಸಾಲದ ಮೌಲ್ಯಮಾಪನ ಮತ್ತು ನಿಯಮಗಳು/ಷರತ್ತುಗಳು

ಕಂಪನಿಯು ಸಾಲಗಾರನಿಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಸಾಲಗಾರನಿಗೆ ಅರ್ಥವಾಗುವ ಭಾಷೆಯಲ್ಲಿ ಲಿಖಿತವಾಗಿ ಮಂಜೂರಾತಿ ಪತ್ರದ ಮೂಲಕ ಅಥವಾ ಸಾಲದ ಮೊತ್ತವನ್ನು ವಾರ್ಷಿಕ ಬಡ್ಡಿ ದರ ಮತ್ತು ಅದರ ಅನ್ವಯದ ವಿಧಾನ ಸೇರಿದಂತೆ ನಿಯಮಗಳು ಮತ್ತು ಷರತ್ತುಗಳೊಂದಿಗೆ ತಿಳಿಸುತ್ತದೆ. ಮತ್ತು ಸಾಲಗಾರರಿಂದ ಈ ನಿಯಮಗಳು ಮತ್ತು ಷರತ್ತುಗಳ ಸ್ವೀಕಾರವನ್ನು ಅದರ ದಾಖಲೆಯಲ್ಲಿ ಇರಿಸಿಕೊಳ್ಳಿ. ಕಂಪನಿಯು ಸಾಲ ಒಪ್ಪಂದದಲ್ಲಿ ಬೋಲ್ಡ್‌ನಲ್ಲಿ ತಡವಾಗಿ ಮರುಪಾವತಿ ಮತ್ತು / ಅಥವಾ ಗ್ರಾಹಕರ ಕಡೆಯಿಂದ ಯಾವುದೇ ಇತರ ಡೀಫಾಲ್ಟ್‌ಗಾಗಿ ವಿಧಿಸಲಾಗುವ ದಂಡ ಶುಲ್ಕವನ್ನು ನಮೂದಿಸುತ್ತದೆ.

ಸಾಲದ ಒಪ್ಪಂದದ ಪ್ರತಿಯನ್ನು ಸಾಲಗಾರನಿಗೆ ಅರ್ಥವಾಗುವಂತೆ ಸ್ಥಳೀಯ ಭಾಷೆಯಲ್ಲಿ ಕಂಪನಿಯು ಸಾಲದ ಒಪ್ಪಂದದಲ್ಲಿ ಉಲ್ಲೇಖಿಸಲಾದ ಎಲ್ಲಾ ಆವರಣಗಳ ಪ್ರತಿಯನ್ನು ಸಾಲಗಳ ಮಂಜೂರಾತಿ / ವಿತರಣೆಯ ಸಮಯದಲ್ಲಿ ಎಲ್ಲಾ ಸಾಲಗಾರರಿಗೆ ಒದಗಿಸುವುದು.

ಸಾಲದ ಮರುಪಾವತಿಯ ನಿಖರವಾದ ದಿನಾಂಕಗಳು, ಮರುಪಾವತಿಯ ಆವರ್ತನ, ಅಸಲು ಮತ್ತು ಬಡ್ಡಿಯ ನಡುವಿನ ವಿಭಜನೆ, SMA/NPA ವರ್ಗೀಕರಣ ದಿನಾಂಕಗಳ ಉದಾಹರಣೆಗಳು ಇತ್ಯಾದಿಗಳನ್ನು ಸಾಲದ ಮಂಜೂರಾತಿ ಸಮಯದಲ್ಲಿ ಮತ್ತು ನಂತರದ

ಬದಲಾವಣೆಗಳ ಸಮಯದಲ್ಲಿ ಸಾಲಗಾರನಿಗೆ ತಿಳಿಸಲಾಗುತ್ತದೆ. , ಯಾವುದಾದರೂ ಇದ್ದರೆ, ಸಾಲದ ಸಂಪೂರ್ಣ ಮರುಪಾವತಿ ತನಕ ಮಂಜೂರಾತಿ ನಿಯಮಗಳು/ಸಾಲ ಒಪ್ಪಂದಕ್ಕೆ. ಅಸಲು ಮತ್ತು/ಅಥವಾ ಬಡ್ಡಿಯ ಪಾವತಿಯ ಮೇಲೆ ಮೊರಟೋರಿಯಂ ಹೊಂದಿರುವ ಸಾಲ ಸೌಲಭ್ಯಗಳ ಸಂದರ್ಭಗಳಲ್ಲಿ, ಮರುಪಾವತಿಯ ಪ್ರಾರಂಭದ ನಿಖರವಾದ ದಿನಾಂಕವನ್ನು ಸಹ ಸಾಲಗಾರನಿಗೆ ತಿಳಿಸಲಾಗುತ್ತದೆ.

#### 6. ಸಾಲದ ಖಾತೆಗಳಲ್ಲಿ ದಂಡದ ಶುಲ್ಕಗಳು

- ದಂಡವನ್ನು ವಿಧಿಸಿದರೆ, ಸಾಲಗಾರರಿಂದ ಸಾಲ ಒಪ್ಪಂದದ ವಸ್ತು ನಿಯಮಗಳು ಮತ್ತು ಷರತ್ತುಗಳನ್ನು ಅನುಸರಿಸದಿದ್ದಕ್ಕಾಗಿ ದಂಡವನ್ನು 'ದಂಡದ ಶುಲ್ಕಗಳು' ಎಂದು ಪರಿಗಣಿಸಲಾಗುತ್ತದೆ ಮತ್ತು ವಿಧಿಸಲಾದ ಬಡ್ಡಿ ದರಕ್ಕೆ ಸೇರಿಸಲಾದ 'ದಂಡ ಬಡ್ಡಿ' ರೂಪದಲ್ಲಿ ವಿಧಿಸಲಾಗುವುದಿಲ್ಲ. ಪ್ರಗತಿಗಳ ಮೇಲೆ. ದಂಡ ಶುಲ್ಕಗಳ ಯಾವುದೇ ಬಂಡವಾಳೀಕರಣ ಇರುವುದಿಲ್ಲ, ಅಂದರೆ ಅಂತಹ ಶುಲ್ಕಗಳ ಮೇಲೆ ಹೆಚ್ಚಿನ ಬಡ್ಡಿಯನ್ನು ಲೆಕ್ಕಹಾಕಲಾಗುವುದಿಲ್ಲ. ಆದಾಗ್ಯೂ, ಇದು ಸಾಲದ ಖಾತೆಯಲ್ಲಿನ ಬಡ್ಡಿಯ ಸಂಯೋಜನೆಯ ಸಾಮಾನ್ಯ ಕಾರ್ಯವಿಧಾನಗಳ ಮೇಲೆ ಪರಿಣಾಮ ಬೀರುವುದಿಲ್ಲ.
- ಕಂಪನಿಯು ಬಡ್ಡಿಯ ದರಕ್ಕೆ ಯಾವುದೇ ಹೆಚ್ಚುವರಿ ಘಟಕವನ್ನು ಪರಿಚಯಿಸುವುದಿಲ್ಲ ಮತ್ತು ಪತ್ರ ಮತ್ತು ಆತ್ಮ ಎರಡರಲ್ಲೂ ಈ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸುತ್ತದೆ.
- ಕಂಪನಿಯು ದಂಡ ಶುಲ್ಕಗಳು ಅಥವಾ ಸಾಲಗಳ ಮೇಲಿನ ಅಂತಹುದೇ ಶುಲ್ಕಗಳ ಮೇಲೆ ಮಂಡಳಿಯ ಅನುಮೋದಿತ ನೀತಿಯನ್ನು ರೂಪಿಸುತ್ತದೆ, ಯಾವುದೇ ಹೆಸರಿನಿಂದ ಕರೆಯಲ್ಪಡುತ್ತದೆ.
- ದಂಡದ ಶುಲ್ಕಗಳ ಪ್ರಮಾಣವು ಸಮಂಜಸವಾಗಿದೆ ಮತ್ತು ನಿರ್ದಿಷ್ಟ ಲೋನ್/ಉತ್ಪನ್ನ ವರ್ಗದಲ್ಲಿ ತಾರತಮ್ಯವಿಲ್ಲದೆ ಲೋನ್ ಒಪ್ಪಂದದ ವಸ್ತು ನಿಯಮಗಳು ಮತ್ತು ಷರತ್ತುಗಳ ಅನುಸರಣೆಗೆ ಅನುಗುಣವಾಗಿರುತ್ತದೆ.
- ವ್ಯವಹಾರವನ್ನು ಹೊರತುಪಡಿಸಿ ಇತರ ಉದ್ದೇಶಗಳಿಗಾಗಿ 'ವೈಯಕ್ತಿಕ ಸಾಲಗಾರರಿಗೆ' ಮಂಜೂರಾದ ಸಾಲಗಳ ಸಂದರ್ಭದಲ್ಲಿ ದಂಡದ ಶುಲ್ಕಗಳು, ವಸ್ತು ನಿಯಮಗಳು ಮತ್ತು ಷರತ್ತುಗಳ ಇದೇ ರೀತಿಯ ಅನುಸರಣೆಗಾಗಿ ವೈಯಕ್ತಿಕವಲ್ಲದ ಸಾಲಗಾರರಿಗೆ ಅನ್ವಯಿಸುವ ದಂಡದ ಶುಲ್ಕಗಳಿಗಿಂತ ಹೆಚ್ಚಿರಬಾರದು.
- ದಂಡದ ಶುಲ್ಕಗಳ ಪ್ರಮಾಣ ಮತ್ತು ಕಾರಣವನ್ನು ಕಂಪನಿಯು ಗ್ರಾಹಕರಿಗೆ ಸಾಲ ಒಪ್ಪಂದದಲ್ಲಿ ಸ್ಪಷ್ಟವಾಗಿ ಬಹಿರಂಗಪಡಿಸಬೇಕು ಮತ್ತು ಅತ್ಯಂತ ಮುಖ್ಯವಾದ ನಿಯಮಗಳು ಮತ್ತು ಷರತ್ತುಗಳು / ಕೀ ಫ್ಯಾಕ್ಟ್ ಸ್ಟೇಟ್‌ಮೆಂಟ್ (ಕೆಎಫ್‌ಎಸ್) ಅನ್ವಯಿಸುತ್ತದೆ, ಜೊತೆಗೆ ಕಂಪನಿಯ ವೆಬ್‌ಸೈಟ್‌ನಲ್ಲಿ ಬಡ್ಡಿದರಗಳ ಅಡಿಯಲ್ಲಿ ಪ್ರದರ್ಶಿಸಲಾಗುತ್ತದೆ ಮತ್ತು ಸೇವಾ ಶುಲ್ಕಗಳು.
- ಸಾಲದ ವಸ್ತು ನಿಯಮಗಳು ಮತ್ತು ಷರತ್ತುಗಳನ್ನು ಅನುಸರಿಸದಿರುವ ಜ್ಞಾಪನೆಗಳನ್ನು ಎರವಲುಗಾರರಿಗೆ ಕಳುಹಿಸಿದಾಗ, ಅನ್ವಯಿಸುವ ದಂಡದ ಶುಲ್ಕಗಳನ್ನು ತಿಳಿಸಲಾಗುತ್ತದೆ. ಇದಲ್ಲದೆ, ದಂಡ ಶುಲ್ಕಗಳ ಯಾವುದೇ ನಿದರ್ಶನ ಮತ್ತು ಅದರ ಕಾರಣವನ್ನು ಸಹ ತಿಳಿಸಲಾಗುತ್ತದೆ.

#### 7. ನಿಯಮಗಳು ಮತ್ತು ಷರತ್ತುಗಳಲ್ಲಿನ ಬದಲಾವಣೆಗಳನ್ನು ಒಳಗೊಂಡಂತೆ ಸಾಲಗಳ ವಿತರಣೆ

- ವಿತರಣಾ ವೇಳಾಪಟ್ಟಿ, ಬಡ್ಡಿದರಗಳು, ಸೇವಾ ಶುಲ್ಕಗಳು, ಪೂರ್ವಪಾವತಿ ಶುಲ್ಕಗಳು ಇತ್ಯಾದಿ ಸೇರಿದಂತೆ ನಿಯಮಗಳು ಮತ್ತು ಷರತ್ತುಗಳಲ್ಲಿ ಯಾವುದೇ ಬದಲಾವಣೆಯ ಬಗ್ಗೆ ಕಂಪನಿಯು ಸ್ಥಳೀಯ ಭಾಷೆಯಲ್ಲಿ ಅಥವಾ ಸಾಲಗಾರನಿಗೆ ಅರ್ಥವಾಗುವ ಭಾಷೆಯಲ್ಲಿ ಸಾಲಗಾರನಿಗೆ ಸೂಚನೆ ನೀಡುತ್ತದೆ. ಕಂಪನಿಯು ಬದಲಾವಣೆಗಳನ್ನು ಖಚಿತಪಡಿಸುತ್ತದೆ. ಬಡ್ಡಿದರಗಳು ಮತ್ತು ಶುಲ್ಕಗಳು ನಿರೀಕ್ಷಿತವಾಗಿ ಮಾತ್ರ ಪರಿಣಾಮ ಬೀರುತ್ತವೆ. ಈ ನಿಟ್ಟಿನಲ್ಲಿ ಸೂಕ್ತವಾದ ಷರತ್ತುಗಳನ್ನು ಸಾಲ ಒಪ್ಪಂದದಲ್ಲಿ ಅಳವಡಿಸಲಾಗುವುದು.

- b) ಒಪ್ಪಂದದ ಅಡಿಯಲ್ಲಿ ಪಾವತಿ ಅಥವಾ ಕಾರ್ಯಕ್ಷಮತೆಯನ್ನು ಮರುಪಡೆಯಲು / ವೇಗಗೊಳಿಸಲು ನಿರ್ಧಾರವು ಸಾಲದ ಒಪ್ಪಂದಕ್ಕೆ ಅನುಗುಣವಾಗಿರುತ್ತದೆ.
- c) ಕಂಪನಿಯು ಎಲ್ಲಾ ಬಾಕಿಗಳ ಮರುಪಾವತಿಯ ಮೇಲೆ ಅಥವಾ ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಕಂಪನಿಯು ಸಾಲಗಾರನ ವಿರುದ್ಧ ಹೊಂದಿರಬಹುದಾದ ಯಾವುದೇ ಹಕ್ಕುಗಳಿಗೆ ಒಳಪಟ್ಟಿರುವ ಸಾಲದ ಬಾಕಿ ಮೊತ್ತದ ಸಾಕ್ಷಾತ್ಕಾರದ ಮೇಲೆ ಎಲ್ಲಾ ಭದ್ರತೆಗಳನ್ನು ಬಿಡುಗಡೆ ಮಾಡುತ್ತದೆ. ಅಂತಹ ಸೆಟ್ ಆಫ್ ಹಕ್ಕನ್ನು ಚಲಾಯಿಸಬೇಕಾದರೆ, ಉಳಿದ ಕ್ಲೈಮ್‌ಗಳು ಮತ್ತು ಸಂಬಂಧಿತ ಕ್ಲೈಮ್ ಇತ್ಯರ್ಥವಾಗುವವರೆಗೆ/ಪಾವತಿಯಾಗುವವರೆಗೆ ಕಂಪನಿಯು ಸೆಕ್ಯೂರಿಟಿಗಳನ್ನು ಉಳಿಸಿಕೊಳ್ಳಲು ಅರ್ಹವಾಗಿರುವ ಷರತ್ತುಗಳ ಬಗ್ಗೆ ಸಂಪೂರ್ಣ ವಿವರಗಳೊಂದಿಗೆ ಸಾಲಗಾರನಿಗೆ ಸೂಚನೆಯನ್ನು ನೀಡಲಾಗುತ್ತದೆ.

## 8. ಸಾಮಾನ್ಯ

- a) ಸಾಲ ಒಪ್ಪಂದದ ನಿಯಮಗಳು ಮತ್ತು ಷರತ್ತುಗಳಲ್ಲಿ ಒದಗಿಸಲಾದ ಉದ್ದೇಶಗಳನ್ನು ಹೊರತುಪಡಿಸಿ ಸಾಲಗಾರನ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದರಿಂದ ಕಂಪನಿಯು ದೂರವಿರುತ್ತದೆ (ಹೊಸ ಮಾಹಿತಿ, ಸಾಲಗಾರನು ಮೊದಲೇ ಬಹಿರಂಗಪಡಿಸದ ಹೊರತು, ಕಂಪನಿಯ ಗಮನಕ್ಕೆ ಬಂದಿಲ್ಲ).
- b) ಎರವಲು ಖಾತೆಯನ್ನು ವರ್ಗಾಯಿಸಲು ಸಾಲಗಾರರಿಂದ ವಿನಂತಿಯನ್ನು ಸ್ವೀಕರಿಸಿದ ಸಂದರ್ಭದಲ್ಲಿ, ಒಪ್ಪಿಗೆ ಅಥವಾ ಇಲ್ಲದಿದ್ದರೆ, ಕಂಪನಿಯು ಆಕ್ಷೇಪಣೆ, ಯಾವುದಾದರೂ ಇದ್ದರೆ, ವಿನಂತಿಯನ್ನು ಸ್ವೀಕರಿಸಿದ ದಿನಾಂಕದಿಂದ 21 ದಿನಗಳಲ್ಲಿ ತಿಳಿಸಲಾಗುತ್ತದೆ. ಅಂತಹ ವರ್ಗಾವಣೆಯು ಕಾನೂನಿಗೆ ಅನುಗುಣವಾಗಿ ಪಾರದರ್ಶಕ ಒಪ್ಪಂದದ ನಿಯಮಗಳ ಪ್ರಕಾರ ಇರುತ್ತದೆ.
- c) ಸಾಲಗಳ ವಸೂಲಾತಿಯ ವಿಷಯದಲ್ಲಿ, ಕಂಪನಿಯು ಅನಗತ್ಯ ಕಿರುಕುಳವನ್ನು ಆಶ್ರಯಿಸುವುದಿಲ್ಲ, ಅಂದರೆ. ಬೆಸ ಸಮಯದಲ್ಲಿ ಸಾಲಗಾರರನ್ನು ನಿರಂತರವಾಗಿ ತೊಂದರೆಗೊಳಿಸುವುದು, ಸಾಲಗಳ ವಸೂಲಾತಿಗಾಗಿ ಸ್ನಾಯು ಶಕ್ತಿಯನ್ನು ಬಳಸುವುದು ಇತ್ಯಾದಿ. ಕಂಪನಿಯು ಸಿಬ್ಬಂದಿಯಿಂದ ಅಸಭ್ಯ ವರ್ತನೆಯನ್ನು ತಪ್ಪಿಸಲು, ಗ್ರಾಹಕರೊಂದಿಗೆ ಸೂಕ್ತ ರೀತಿಯಲ್ಲಿ ವ್ಯವಹರಿಸಲು ಸಿಬ್ಬಂದಿಗೆ ಸಮರ್ಪಕವಾಗಿ ತರಬೇತಿ ನೀಡಲಾಗಿದೆ ಎಂದು ಕಂಪನಿಯು ಖಚಿತಪಡಿಸುತ್ತದೆ.
- d) ಕಂಪನಿಯು ವೈಯಕ್ತಿಕ ಸಾಲಗಾರರಿಗೆ, ಸಹ-ಬಾಧ್ಯತೆ(ಗಳು) ಜೊತೆಗೆ ಅಥವಾ ಇಲ್ಲದೆ ವ್ಯವಹಾರವನ್ನು ಹೊರತುಪಡಿಸಿ ಇತರ ಉದ್ದೇಶಗಳಿಗಾಗಿ ಮಂಜೂರಾದ ಫ್ಲೋಟಿಂಗ್ ದರದ ಅವಧಿಯ ಸಾಲಗಳ ಮೇಲೆ ಸ್ವತ್ತುಮರುಸ್ವಾಧೀನ ಶುಲ್ಕಗಳು/ಪೂರ್ವ-ಪಾವತಿ ದಂಡವನ್ನು ವಿಧಿಸುವುದಿಲ್ಲ.

## 9. ಕುಂದುಕೊರತೆ ಪರಿಹಾರ

- a) ಫೇರ್ ಪ್ರಾಕ್ಟೀಸ್ ಕೋಡ್‌ನ ಅನುಸರಣೆಯ ನಿಯತಕಾಲಿಕ ವಿಮರ್ಶೆ ಮತ್ತು ವಿವಿಧ ಹಂತದ ನಿರ್ವಹಣೆಯಲ್ಲಿ ಕುಂದುಕೊರತೆಗಳ ಪರಿಹಾರ ಕಾರ್ಯವಿಧಾನದ ಕಾರ್ಯನಿರ್ವಹಣೆ. ಅಂತಹ ವಿಮರ್ಶೆಗಳ ಕ್ರೋಢೀಕೃತ ವರದಿಯನ್ನು ನಿಯಮಿತ ಮಧ್ಯಂತರದಲ್ಲಿ ಮಂಡಳಿಗೆ ಸಲ್ಲಿಸಲಾಗುತ್ತದೆ.

b) ವ್ಯಾಪಾರ ವಹಿವಾಟು ನಡೆಸುವ ಕಂಪನಿಯ ಎಲ್ಲಾ ಶಾಖೆಗಳಲ್ಲಿ/ಸ್ಥಳಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಈ ಕೆಳಗಿನ ಮಾಹಿತಿಯನ್ನು ಪ್ರಮುಖವಾಗಿ ಪ್ರದರ್ಶಿಸಬೇಕು:

i. ಈ ಕೆಳಗಿನಂತೆ ಕಂಪನಿಯ ವಿರುದ್ಧದ ದೂರುಗಳ ಪರಿಹಾರಕ್ಕಾಗಿ ಸಂಪರ್ಕಿಸಬಹುದಾದ ಕುಂದುಕೊರತೆ ನಿವಾರಣಾ ಅಧಿಕಾರಿಯ ಹೆಸರು ಮತ್ತು ಸಂಪರ್ಕ ವಿವರಗಳು (ದೂರವಾಣಿ / ಮೊಬೈಲ್ ಸಂಖ್ಯೆಗಳು ಮತ್ತು ಇಮೇಲ್ ವಿಳಾಸವೂ ಸಹ).

### ಹಂತ-1

ತಮ್ಮ ಖಾತೆಗಳಿಗೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಕುಂದುಕೊರತೆಗಳನ್ನು ಹೊಂದಿರುವ ಗ್ರಾಹಕರು, ಸೇವಾ ನ್ಯೂನತೆಗಳು, ಉದ್ಯೋಗಿಗಳ ವ್ಯವಹಾರ ಇತ್ಯಾದಿಗಳಿಗೆ ಶಾಖೆಯಲ್ಲಿ ನೇರವಾಗಿ ಶಾಖೆಯ ವ್ಯವಸ್ಥಾಪಕರಿಗೆ ದೂರು ಸಲ್ಲಿಸಬಹುದು. ಬ್ರಾಂಚ್-ಇನ್-ಚಾರ್ಜ್ ಅವರು ದೂರುಗಳನ್ನು ಪರಿಹರಿಸಲು ಶಾಖೆಯಲ್ಲಿ ಅಧಿಕಾರ ಹೊಂದಿರುತ್ತಾರೆ. ಸ್ವೀಕರಿಸಿದ ದೂರುಗಳನ್ನು ತಕ್ಷಣವೇ ಅಂಗೀಕರಿಸಬೇಕು ಮತ್ತು ದೂರು ಸ್ವೀಕರಿಸಿದ ಒಂದು ವಾರದೊಳಗೆ ಪರಿಹಾರವನ್ನು ಸೂಚಿಸಬೇಕು.

### ಹಂತ-2

ಶಾಖೆಗಳಲ್ಲಿ ದೂರುಗಳನ್ನು ಪರಿಹರಿಸದಿದ್ದರೆ, ಗ್ರಾಹಕರು ಪ್ರಾದೇಶಿಕ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಅಂತಹ ದೂರುಗಳನ್ನು ಗರಿಷ್ಠ ಒಂದು ವಾರದ ಅವಧಿಯಲ್ಲಿ ಪರಿಹರಿಸಲಾಗುವುದು.

### ಹಂತ-3

ಪ್ರಾದೇಶಿಕ ವ್ಯವಸ್ಥಾಪಕರ ನಿರ್ಧಾರದಿಂದ ತೃಪ್ತರಾಗದಿದ್ದರೆ, ಗ್ರಾಹಕರು ಕಾರ್ಪೊರೇಟ್ ಕಛೇರಿಯನ್ನು ಸಂಪರ್ಕಿಸಬಹುದು ಮತ್ತು ತಮ್ಮ ದೂರನ್ನು ಇಲ್ಲಿಗೆ ಸಲ್ಲಿಸಬಹುದು: - ಕಾರ್ಪೊರೇಟ್ ಕಛೇರಿಯಲ್ಲಿರುವ ಗ್ರಾಹಕ ಪರಿಹಾರ ಅಧಿಕಾರಿ (ಕುಂದುಕೊರತೆಗಳ ಪರಿಹಾರ ಕೋಶ).

ಕಂಪನಿಯ ಕಾರ್ಪೊರೇಟ್ ಕಛೇರಿಯಲ್ಲಿನ ಗ್ರಾಹಕರ ಕುಂದುಕೊರತೆಗಳ ಪರಿಹಾರ ಕೋಶವು ಸಹಾಯಕ ದರ್ಜೆಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿರುತ್ತದೆ. ಜನರಲ್ ಮ್ಯಾನೇಜರ್ ಅವರನ್ನು ಕುಂದುಕೊರತೆ ನಿವಾರಣಾ ಅಧಿಕಾರಿಯಾಗಿ ನೇಮಿಸಲಾಗುತ್ತದೆ.

ನೇರವಾಗಿ ಸ್ವೀಕರಿಸಿದ ದೂರುಗಳು ಮತ್ತು ಪ್ರಾದೇಶಿಕ ವ್ಯವಸ್ಥಾಪಕರು ನಿರ್ವಹಿಸಿದ ದೂರುಗಳ ನಿರ್ಧಾರಗಳ ವಿರುದ್ಧದ ಮೇಲ್ಮನವಿಗಳನ್ನು ಪ್ರಧಾನ ಕಛೇರಿಯಲ್ಲಿರುವ ಕುಂದುಕೊರತೆಗಳ ನಿವಾರಣಾ ಅಧಿಕಾರಿಯು ಆಲಿಸುತ್ತಾರೆ ಮತ್ತು ವಿಲೇವಾರಿ ಮಾಡುತ್ತಾರೆ. ಅಧಿಕಾರಿಯು ತನ್ನ ಮೂಲಕ ಸ್ವೀಕರಿಸಿದ ದೂರುಗಳನ್ನು ವಿಲೇವಾರಿ ಮಾಡಲು RBI ಇಂಟಿಗ್ರೇಟೆಡ್ ಒಂಬುಡ್ಸ್‌ಮನ್ ಯೋಜನೆಗೆ ಗೊತ್ತುಪಡಿಸಿದ ಪ್ರಧಾನ ನೋಡಲ್ ಅಧಿಕಾರಿ (PNO) ಆಗಿರುತ್ತಾರೆ.

- ii. ಗ್ರಾಹಕರ ದೂರು/ಕಳವಳವನ್ನು 30 ದಿನಗಳ ಅವಧಿಯಲ್ಲಿ ಪರಿಹರಿಸದಿದ್ದರೆ, ಗ್ರಾಹಕರು RBI CMS ಪೋರ್ಟಲ್‌ನಲ್ಲಿ ದೂರು ಸಲ್ಲಿಸಬಹುದು - <https://cms.rbi.org.in>

ಅಥವಾ ಈ ಕೆಳಗಿನ ವಿಳಾಸಕ್ಕೆ ದೂರು ನಮೂನೆಯನ್ನು ಕಳುಹಿಸಿ:

ಕೇಂದ್ರೀಕೃತ ರಸೀದಿ ಮತ್ತು ಸಂಸ್ಕರಣಾ ಕೇಂದ್ರ,

ಭಾರತೀಯ ರಿಸರ್ವ್ ಬ್ಯಾಂಕ್, 4 ನೇ ಮಹಡಿ,

ಸೆಕ್ಟರ್ 17, ಚಂಡೀಗಢ - 160017

ಟೋಲ್‌ಫ್ರೀ ಸಂಖ್ಯೆ- 14448

## 10. ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ ಒಂಬುಡ್ಸ್‌ಮನ್ ಯೋಜನೆ

### (ಎ) ರಿಸರ್ವ್ ಬ್ಯಾಂಕ್ - ಇಂಟಿಗ್ರೇಟೆಡ್ ಒಂಬುಡ್ಸ್‌ಮನ್ ಸ್ಕೀಮ್, 2021

ಒಂಬುಡ್ಸ್‌ಮನ್ ಯೋಜನೆಯಡಿಯಲ್ಲಿ, ಕಂಪನಿಯು ಪ್ರಧಾನ ನೋಡಲ್ ಅಧಿಕಾರಿಯನ್ನು (PNO) ನೇಮಿಸಿದೆ, ಅವರು ಕಂಪನಿಯನ್ನು ಪ್ರತಿನಿಧಿಸುವ ಮತ್ತು ಕಂಪನಿಯ ವಿರುದ್ಧ ಸಲ್ಲಿಸಲಾದ ದೂರುಗಳಿಗೆ ಸಂಬಂಧಿಸಿದಂತೆ ಒಂಬುಡ್ಸ್‌ಮನ್‌ಗೆ ಮಾಹಿತಿಯನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಕಂಪನಿಯು ನೇಮಿಸಿದ ನೋಡಲ್ ಅಧಿಕಾರಿಗಳು (NO) PNO ಗೆ ಸಹಾಯ ಮಾಡುತ್ತಾರೆ.

ಗ್ರಾಹಕರ ಅನುಕೂಲಕ್ಕಾಗಿ, ವ್ಯಾಪಾರ ವಹಿವಾಟು ನಡೆಸುವ ಶಾಖೆಗಳು/ ಸ್ಥಳಗಳಲ್ಲಿ, ಒಂಬುಡ್ಸ್‌ಮನ್‌ನ ದೂರು ದಾಖಲು ಪೋರ್ಟಲ್‌ನ ವಿವರಗಳೊಂದಿಗೆ PNO ನ ಹೆಸರು ಮತ್ತು ಸಂಪರ್ಕ ವಿವರಗಳು (ದೂರವಾಣಿ/ಮೊಬೈಲ್ ಸಂಖ್ಯೆ ಮತ್ತು ಇಮೇಲ್)(<https://cms.rbi.org.in>) ಪ್ರದರ್ಶಿಸಲಾಗುತ್ತದೆ.

ಯೋಜನೆಯ ಪ್ರಮುಖ ಲಕ್ಷಣಗಳನ್ನು ಎಲ್ಲಾ ಕಚೇರಿಗಳು ಮತ್ತು ಶಾಖೆಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮುಖವಾಗಿ ಪ್ರದರ್ಶಿಸಬೇಕು, ಆ ರೀತಿಯಲ್ಲಿ ಕಚೇರಿ ಅಥವಾ ಶಾಖೆಗೆ ಭೇಟಿ ನೀಡುವ ವ್ಯಕ್ತಿಯು ಯೋಜನೆಯ ಬಗ್ಗೆ ಸಾಕಷ್ಟು ಮಾಹಿತಿಯನ್ನು ಹೊಂದಿರುತ್ತಾನೆ.

ಒಂಬುಡ್ಸ್‌ಮನ್ ಯೋಜನೆಯ ಪ್ರಮುಖ ಲಕ್ಷಣಗಳನ್ನು ಯೋಜನೆಯ ಪ್ರತಿ ಮತ್ತು ಪ್ರಧಾನ ನೋಡಲ್ ಅಧಿಕಾರಿಯ ಸಂಪರ್ಕ ವಿವರಗಳೊಂದಿಗೆ ವೆಬ್‌ಸೈಟ್‌ನಲ್ಲಿ ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ ಮತ್ತು ನವೀಕರಿಸಲಾಗುತ್ತದೆ.

(ಉಲ್ಲೇಖ: ರಿಸರ್ವ್ ಬ್ಯಾಂಕ್ - ಇಂಟಿಗ್ರೇಟೆಡ್ ಒಂಬುಡ್ಸ್‌ಮನ್ ಸ್ಕೀಮ್, 2021 ದಿನಾಂಕ ನವೆಂಬರ್ 12, 2021)

## 11. ವೆಬ್‌ಸೈಟ್‌ನಲ್ಲಿ ಹೋಸ್ಟಿಂಗ್

ವಿವಿಧ ಪಾಲುದಾರರ ಮಾಹಿತಿಗಾಗಿ ಕಂಪನಿಯ ವೆಬ್‌ಸೈಟ್‌ನಲ್ಲಿ ಸ್ಥಳೀಯ ಭಾಷೆಗಳಲ್ಲಿ ಫೇರ್ ಪ್ರಾಕ್ಟೀಸಸ್ ಕೋಡ್ ಅನ್ನು ಹಾಕಲಾಗುತ್ತದೆ.

## 12. ವಿಧಿಸಲಾದ ಅಧಿಕ ಬಡ್ಡಿಯ ನಿಯಂತ್ರಣ

- a) ನಿರ್ದೇಶಕರ ಮಂಡಳಿಯು ಸಾಲಗಳು ಮತ್ತು ಮುಂಗಡಗಳು, ಸಂಸ್ಕರಣೆ ಮತ್ತು ಇತರ ಶುಲ್ಕಗಳ ಮೇಲೆ ವಿಧಿಸಲಾಗುವ ಬಡ್ಡಿ ದರವನ್ನು ನಿರ್ದೇಶಿಸಲು ಬಡ್ಡಿದರದ ಮಾದರಿಯನ್ನು ಅಳವಡಿಸಿಕೊಂಡಿದೆ, ನಿಧಿಗಳ ವೆಚ್ಚ, ಮಾರ್ಜಿನ್ ಮತ್ತು ರಿಸ್ಕ್ ಪ್ರೀಮಿಯಂ, ಇತ್ಯಾದಿ. ಬಡ್ಡಿ ಮತ್ತು ವಿವಿಧ ವರ್ಗದ ಸಾಲಗಾರರಿಗೆ ವಿಭಿನ್ನ ಬಡ್ಡಿದರವನ್ನು ವಿಧಿಸಲು ಅಪಾಯದ ಹಂತಗಳು ಮತ್ತು ತಾರ್ಕಿಕ ವಿಧಾನಗಳನ್ನು ಅರ್ಜಿ ನಮೂನೆಯಲ್ಲಿ ಸಾಲಗಾರ ಅಥವಾ ಗ್ರಾಹಕರಿಗೆ ಬಹಿರಂಗಪಡಿಸಬೇಕು ಮತ್ತು ತಿಳಿಸಬೇಕು. ಮಂಜೂರಾತಿ ಪತ್ರದಲ್ಲಿ ಸ್ಪಷ್ಟವಾಗಿ.
- b) ಕಂಪನಿಯ ವೆಬ್‌ಸೈಟ್‌ನಲ್ಲಿ ಬಡ್ಡಿದರಗಳು ಮತ್ತು ಅಪಾಯಗಳ ಶ್ರೇಣಿಯ ವಿಧಾನವನ್ನು ಸಹ ಲಭ್ಯವಾಗುವಂತೆ ಮಾಡಲಾಗುತ್ತದೆ. ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಥವಾ ಪ್ರಕಟಿಸಲಾದ ಮಾಹಿತಿಯನ್ನು ಬಡ್ಡಿದರಗಳಲ್ಲಿ ಬದಲಾವಣೆಯಾದಾಗ ನವೀಕರಿಸಲಾಗುತ್ತದೆ.
- c) ಬಡ್ಡಿಯ ದರವು ವಾರ್ಷಿಕ ದರವಾಗಿರುತ್ತದೆ ಆದ್ದರಿಂದ ಸಾಲಗಾರನು ಖಾತೆಗೆ ವಿಧಿಸಲಾಗುವ ನಿಖರವಾದ ದರಗಳ ಬಗ್ಗೆ ತಿಳಿದಿರುತ್ತಾನೆ.

## 13. ಮರುಪಾವತಿ

ಕಂಪನಿಯು ಸಾಲಗಾರನೊಂದಿಗಿನ ಸಾಲ ಒಪ್ಪಂದದಲ್ಲಿ ಮರು ಸ್ವಾಧೀನದ ಷರತ್ತನ್ನು ಒಳಗೊಂಡಿರಬೇಕು, ಅದು ಕಾನೂನುಬದ್ಧವಾಗಿ ಜಾರಿಗೊಳಿಸಲ್ಪಡುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಸಾಲ ಒಪ್ಪಂದದ ನಿಯಮಗಳು ಮತ್ತು ಷರತ್ತುಗಳು ಈ ಕೆಳಗಿನ ನಿಬಂಧನೆಗಳನ್ನು ಒಳಗೊಂಡಿರುತ್ತವೆ:

- (a) ಸ್ವಾಧೀನಪಡಿಸಿಕೊಳ್ಳುವ ಮೊದಲು ಸೂಚನೆ ಅವಧಿ;
- (b) ಸೂಚನೆಯ ಅವಧಿಯನ್ನು ಮನ್ನಾ ಮಾಡಬಹುದಾದ ಸಂದರ್ಭಗಳು;
- (c) ಭದ್ರತೆಯನ್ನು ಸ್ವಾಧೀನಪಡಿಸಿಕೊಳ್ಳುವ ವಿಧಾನ;
- (d) ಆಸ್ತಿಯ ಮಾರಾಟ / ಹರಾಜಿನ ಮೊದಲು ಸಾಲವನ್ನು ಮರುಪಾವತಿಸಲು ಸಾಲಗಾರನಿಗೆ ನೀಡಲಾಗುವ ಅಂತಿಮ ಅವಕಾಶದ ಬಗ್ಗೆ ನಿಬಂಧನೆ;
- (e) ಸಾಲಗಾರನಿಗೆ ಮರುಸ್ವಾಧೀನ ನೀಡುವ ವಿಧಾನ, ಮತ್ತು
- (f) ಆಸ್ತಿಯ ಮಾರಾಟ / ಹರಾಜಿನ ವಿಧಾನ.

ಅಂತಹ ನಿಯಮಗಳು ಮತ್ತು ಷರತ್ತುಗಳ ಪ್ರತಿಯನ್ನು ಸಾಲಗಾರರಿಗೆ ಲಭ್ಯವಾಗುವಂತೆ ಮಾಡಬೇಕು.

## 14. ಚಿನ್ನದ ಆಭರಣಗಳ ಮೇಲಾಧಾರದ ವಿರುದ್ಧ ಸಾಲ ನೀಡುವುದು

ಮೇಲಿನಂತೆ ಸಾಮಾನ್ಯ ಮಾರ್ಗಸೂಚಿಗಳಿಗೆ ಹೆಚ್ಚುವರಿಯಾಗಿ, ಕಂಪನಿಯು ವ್ಯಕ್ತಿಗಳಿಗೆ ಚಿನ್ನದ ಆಭರಣಗಳ ವಿರುದ್ಧ ಸಾಲವನ್ನು ನೀಡುವಾಗ, ನಿರ್ದೇಶಕರ ಮಂಡಳಿಯಿಂದ ಅನುಮೋದಿಸಲಾದ ನೀತಿಯನ್ನು ಅನುಸರಿಸುತ್ತದೆ, ಇದರಲ್ಲಿ ಅಂತರ್-ಅನ್ಯ, ಕೆಳಗಿನವುಗಳು:



- i. ಆರ್‌ಬಿಐ ನಿಗದಿಪಡಿಸಿದ KYC ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಸಾಲವನ್ನು ವಿಸ್ತರಿಸುವ ಮೊದಲು ಗ್ರಾಹಕರ ಮೇಲೆ ಸಾಕಷ್ಟು ಶ್ರದ್ಧೆಯನ್ನು ಕೈಗೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಸಾಕಷ್ಟು ಕ್ರಮಗಳು.
- ii. ಸ್ವೀಕರಿಸಿದ ಆಭರಣಗಳಿಗೆ ಸರಿಯಾದ ಮೌಲ್ಯಮಾಪನ ವಿಧಾನ.
- iii. ಚಿನ್ನದ ಆಭರಣಗಳ ಮಾಲೀಕತ್ವವನ್ನು ತೃಪ್ತಿಪಡಿಸಲು ಆಂತರಿಕ ವ್ಯವಸ್ಥೆಗಳು.
- iv. ಆಭರಣಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಸಂಗ್ರಹಿಸಲು ಸಾಕಷ್ಟು ವ್ಯವಸ್ಥೆಗಳು, ನಡೆಯುತ್ತಿರುವ ಆಧಾರದ ಮೇಲೆ ವ್ಯವಸ್ಥೆಗಳನ್ನು ಪರಿಶೀಲಿಸುವುದು, ಸಂಬಂಧಪಟ್ಟ ಸಿಬ್ಬಂದಿಗೆ ತರಬೇತಿ ನೀಡುವುದು ಮತ್ತು ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಆಂತರಿಕ ಲೆಕ್ಕ ಪರಿಶೋಧಕರಿಂದ ಆವರ್ತಕ ತಪಾಸಣೆ. ಆಭರಣಗಳ ಶೇಖರಣೆಗಾಗಿ ಸೂಕ್ತ ಸೌಲಭ್ಯವನ್ನು ಹೊಂದಿರದ ಶಾಖೆಗಳಿಂದ ಚಿನ್ನದ ಮೇಲಾಧಾರದ ಮೇಲಿನ ಸಾಲವನ್ನು ವಿಸ್ತರಿಸಲಾಗುವುದಿಲ್ಲ.
- v. ಮೇಲಾಧಾರವಾಗಿ ಸ್ವೀಕರಿಸಿದ ಆಭರಣಗಳನ್ನು ಸೂಕ್ತವಾಗಿ ವಿಮೆ ಮಾಡಲಾಗುವುದು.
- vi. ಮರುಪಾವತಿ ಮಾಡದಿದ್ದಲ್ಲಿ ಆಭರಣಗಳ ಹರಾಜಿಗೆ ಸಂಬಂಧಿಸಿದ ನೀತಿಯು ಪಾರದರ್ಶಕ ಮತ್ತು ಸಮರ್ಪಕವಾಗಿರಬೇಕು. ಹರಾಜಿನ ದಿನಾಂಕದ ಮೊದಲು ಸಾಲಗಾರನಿಗೆ ಪೂರ್ವ ಸೂಚನೆಯನ್ನು ನೀಡಲಾಗುತ್ತದೆ. ಇದು ಅನುಸರಿಸುವ ಹರಾಜು ವಿಧಾನವನ್ನು ಸಹ ನಿಗದಿಪಡಿಸುತ್ತದೆ. ಯಾವುದೇ ಹಿತಾಸಕ್ತಿ ಸಂಘರ್ಷ ಇರುವುದಿಲ್ಲ ಮತ್ತು ಹರಾಜು ಪ್ರಕ್ರಿಯೆಯು ಗುಂಪು ಕಂಪನಿಗಳು ಮತ್ತು ಸಂಬಂಧಿತ ಘಟಕಗಳೊಂದಿಗೆ ಹರಾಜಿನ ಸಮಯದಲ್ಲಿ ಎಲ್ಲಾ ವಹಿವಾಟುಗಳಲ್ಲಿ ತೋಳಿನ ಉದ್ದದ ಸಂಬಂಧವಿದೆ ಎಂದು ಖಚಿತಪಡಿಸುತ್ತದೆ.
- vii. ಹರಾಜನ್ನು ಸಾರ್ವಜನಿಕರಿಗೆ ಕನಿಷ್ಠ 2 ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಪ್ರಕಟಿಸಲಾಗುತ್ತದೆ, ಒಂದು ಸ್ಥಳೀಯ ಭಾಷೆಯಲ್ಲಿ ಮತ್ತು ಇನ್ನೊಂದು ರಾಷ್ಟ್ರೀಯ ದಿನಪತ್ರಿಕೆಯಲ್ಲಿ.
- viii. ಕಂಪನಿಯು ಹರಾಜಿನಲ್ಲಿ ಭಾಗವಹಿಸುವುದಿಲ್ಲ.
- ix. ಒತ್ತೆ ಇಟ್ಟಿರುವ ಚಿನ್ನವನ್ನು ಮಂಡಳಿಯಿಂದ ಅನುಮೋದಿಸಿದ ಹರಾಜುದಾರರ ಮೂಲಕ ಮಾತ್ರ ಹರಾಜು ಮಾಡಲಾಗುತ್ತದೆ.
- x. ಕ್ರೋಢೀಕರಣ, ಕಾರ್ಯಗತಗೊಳಿಸುವಿಕೆ ಮತ್ತು ಅನುಮೋದನೆಯ ಕರ್ತವ್ಯಗಳನ್ನು ಬೇರ್ಪಡಿಸುವುದು ಸೇರಿದಂತೆ ವಂಚನೆಯನ್ನು ಎದುರಿಸಲು ಅಳವಡಿಸಬೇಕಾದ ವ್ಯವಸ್ಥೆಗಳು ಮತ್ತು ಕಾರ್ಯವಿಧಾನಗಳನ್ನು ನೀತಿಯು ಒಳಗೊಂಡಿದೆ.
- xi. ಚಿನ್ನದ ಮೇಲೆ ಸಾಲ ನೀಡುವ ಸಾಲ ಒಪ್ಪಂದವು ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳನ್ನು ಸಹ ಬಹಿರಂಗಪಡಿಸುತ್ತದೆ.

## 15. ಫೇರ್ ಪ್ರಾಕ್ಟೀಸ್ ಕೋಡ್ ವಿಮರ್ಶೆ

ಫೇರ್ ಪ್ರಾಕ್ಟೀಸ್ ಕೋಡ್‌ಗೆ ಕಾಲಕಾಲಕ್ಕೆ ಯಾವುದೇ ಮಾರ್ಪಾಡುಗಳನ್ನು ಪರಿಶೀಲಿಸಲು ಮತ್ತು ಅನುಮೋದಿಸಲು ವ್ಯವಸ್ಥಾಪಕ ನಿರ್ದೇಶಕರು ಅಧಿಕಾರ ಹೊಂದಿರುತ್ತಾರೆ.

ICL ಫಿನ್‌ಕಾರ್ಪ್ ಲಿಮಿಟೆಡ್‌ಗಾಗಿ

ಕೆ ಜಿ ಅನಿಲಕುಮಾರ್

ವ್ಯವಸ್ಥಾಪಕ ನಿರ್ದೇಶಕ

